



ಕರ್ನಾಟಕ ಸರ್ಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ವಾರ್ತಾ ಸೌಧ, ಸಂಖ್ಯೆ 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು - 560 001.

ಸಂಖ್ಯೆ : ವಾಇ : ಉ ನಿ : ಸುಮಪ : 2019-20

ದಿನಾಂಕ: 28-03-2020

ಪತ್ರಿಕಾ ಆಮಂತ್ರಣ

1. ಪತ್ರಿಕಾಗೋಷ್ಠಿ

ಕೋವಿಡ್-19 ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ವಕ್ಫ್ ಸಂಸ್ಥೆಗಳಲ್ಲಿ
ಜಾಗೃತಿ ಮೂಡಿಸಲು.

ಮಾತನಾಡುವವರು:

ಎ.ಬಿ. ಇಬ್ರಾಹಿಮ್, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿಗಳು

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ

ದಿನಾಂಕ: 29-03-2020, ಭಾನುವಾರ, ಸಮಯ: ಬೆಳಿಗ್ಗೆ 11 ಗಂಟೆಗೆ

ಸ್ಥಳ: ಫೆರೋಜ್ ಮ್ಯಾನ್ಷನ್, ಸಮದ್ ಹೌಸ್ ಪಕ್ಕ, ಹಾಸ್ಪಿಟಲ್ ರಸ್ತೆ, ಶಿವಾಜಿನಗರ, ಬೆಂಗಳೂರು

ಪತ್ರಿಕಾ ಪ್ರಕಟಣೆ

**ಕೋವಿಡ್-19 ಮಾಹಿತಿಗಾಗಿ ವೆಬ್‌ಸೈಟ್ ಹಾಗೂ ಕೂಲಿ ಕಾರ್ಮಿಕರ ಹಸಿವು
ಇಂಗಿಸಲು ಶುಲ್ಕ-ರಹಿತ ದೂರವಾಣಿ ಲೋಕಾರ್ಪಣೆ**

ಬೆಂಗಳೂರು, ಮಾರ್ಚ್ 28 (ಕರ್ನಾಟಕ ವಾರ್ತೆ) :

ಕರ್ನಾಟಕದಲ್ಲಿ ಕೋರೋನಾ ವೈರಾಣು 19 (ಕೋವಿಡ್-19) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್‌ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿರುವ ಶುಲ್ಕ-ರಹಿತ ದೂರವಾಣಿಯನ್ನು ವೈದ್ಯಕೀಯ ಶಿಕ್ಷಣ

ಸಚಿವ ಡಾ ಕೆ ಸುಧಾಕರ್ ಅವರು ನಗರದ ವಾರ್ತಾ ಸೌಧದ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ಶನಿವಾರ ಲೋಕಾರ್ಪಣೆ ಮಾಡಿದರು.

ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್-19 ರ ಉಪಟಳ ಅತೀ ಶೀಘ್ರದಲ್ಲೇ ಅಂತ್ಯಗೊಳ್ಳಲಿ. ಮುಂದೆಂದೂ ಮನುಕುಲಕ್ಕೆ ಇಂತಹ ಸಮಸ್ಯೆಗಳು ಕಾಡದಿರಲಿ ಎಂಬ ಶುಭ ಹಾರೈಕೆಯೊಂದಿಗೆ ಈ ವಿಶೇಷ ಸಂದರ್ಭಕ್ಕೇಂದೇ ರೂಪಿಸಿರುವ ಕೋವಿಡ್-19 ರ ಅಧಿಕೃತ ವೆಬ್‌ಸೈಟ್ : <https://covid19.karnataka.gov.in/wordpress/> ಗೆ ಸಚಿವರು ಚಾಲನೆ ನೀಡಿದರು.

ಅಲ್ಲದೆ, ಇದೇ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರು ಹಾಗೂ ವಲಸೆ ಬಂದಿರುವ ಕಾರ್ಮಿಕರ ಹಸಿವನ್ನು ನೀಗಿಸಲು ಕಾರ್ಮಿಕ ಇಲಾಖೆಯ ಸಹಾಯವಾಣಿ : 155214 ಕರೆ ಮಾಡುವ ಮೂಲಕ ಸಚಿವರು ಲೋಕಾರ್ಪಣೆ ಮಾಡಿದರು.

ವೆಬ್‌ಸೈಟ್ ವೈಶಿಷ್ಟ್ಯ !

ಮುಖ್ಯಮಂತ್ರಿಯವರ ಸಂದೇಶ, ಸಹಾಯವಾಣಿ ಮಾಹಿತಿ, ನಾವು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಕೋವಿಡ್-19 ರ ಗುಣ-ಲಕ್ಷಣಗಳು, 21 ದಿನಗಳ ಲಾಕ್‌ಡೌನ್ ವಿವರ, ಸ್ವಯಂಸೇವಕರಾಗಿ ಸೇರಬಯಸುವವರಿಗೆ ಅವಕಾಶ ಹಾಗೂ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳಿಗೆ ಉತ್ತರಗಳು, ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಬಲಿಯಾದವರ ಸಂಖ್ಯೆ ಒಳಗೊಂಡಂತೆ ಕೋವಿಡ್-19 ದೃಢಪಟ್ಟಿರುವವರ ಅಂಕಿ-ಸಂಖ್ಯೆ ಕುರಿತ ತಾಜಾ ಮಾಹಿತಿ ಈ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಸಹಾಯವಾಣಿಯ ವಿಶೇಷ

ಅನ್ನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರು ಸಹಾಯವಾಣಿಗೆ ಕರೆ ಮಾಡಿದಲ್ಲಿ ಅವರು ಎಲ್ಲಿಂದ ಕರೆ ಮಾಡಿದ್ದಾರೆ ? ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್ ಅಥವಾ ಸರ್ಕಾರೇತರ ಸಂಘ-ಸಂಸ್ಥೆಗಳ ನೆರವಿನಿಂದ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಮಾಡಲು ಸಹಾಯವಾಣಿ ನೆರವು ಒದಗಿಸಲಿದೆ. ಅಲ್ಲದೆ, ಬೇರೆ ಊರುಗಳಿಂದ ಬಂದು ನೆಲ ಇಲ್ಲದ ಜನರಿಗೆ ನೆಲೆ ಒದಗಿಸುವ ಪ್ರಯತ್ನವನ್ನೂ ಸಹಾಯವಾಣಿ ಮಾಡಲಿದೆ. ಜೊತೆಗೆ, ಸಾವು ಇನ್ನಿತರ ಸಂದರ್ಭದಲ್ಲಿ ತಮ್ಮ ಊರಿಗೆ ತೆರಳಬೇಕಾದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೂ ಸಹಾಯವಾಣಿ ಸಹಾಯಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಯವರ ಇ-ಗವರ್ನೆಸ್ ಸಲಹೆಗಾರ ಬೇಳೂರು ಸುದರ್ಶನ, ಕಾರ್ಮಿಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

ಸಚಿವರ ಪ್ರವಾಸ

ಬೆಂಗಳೂರು, 28 ಮಾರ್ಚ್ (ಕರ್ನಾಟಕ ವಾರ್ತೆ) : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾರ್ಚ್ 30 ರಿಂದ ಏಪ್ರಿಲ್ 2ರ ವರೆಗೆ ಮೈಸೂರು ಹಾಗೂ ಮಡಿಕೇರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಏಪ್ರಿಲ್ 2 ರಂದು ಕೇಂದ್ರ ಸ್ಥಾನಕ್ಕೆ ಹಿಂದಿರುಗುವರು.

ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯ ಕ್ರಮಗಳು

ಬೆಂಗಳೂರು, 28 ಮಾರ್ಚ್ (ಕರ್ನಾಟಕ ವಾರ್ತೆ) : ಬೆಂಗಳೂರು ಜಲಮಂಡಳಿಯು ನೀರು ಸರಬರಾಜು ಕೊಳವೆಯಲ್ಲಿ ಸೋರುವಿಕೆಯನ್ನು ಸಾರ್ವಜನಿಕರಿಂದ ಅಥವಾ ಮಂಡಳಿಯ ಸಿಬ್ಬಂದಿಯವರು ಗುರುತಿಸಿದ ತಕ್ಷಣ ಸೋರುವಿಕೆ ತಡೆಗಟ್ಟಲು ಕ್ರಮವಹಿಸಲಾಗುತ್ತದೆ. ಇದಲ್ಲದೆ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮವಹಿಸಿ ಕಲುಷಿತ ನೀರು ಸರಬರಾಜು ಕೊಳವೆಗೆ ಸೇರದಂತೆ ಕೂಡಲೇ ಕಾರ್ಯ ಪ್ರವೃತ್ತರಾಗಿ ಕ್ರಮವಹಿಸಲಾಗುತ್ತದೆ. ಕಾಲರಾ ಮತ್ತು ಜಿ.ಇ. ಗೆ ಸಂಬಂಧಿಸಿದ ಮಾಹಿತಿಯನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಿಂದ ದಿನಾಂಕ 21.03.2020 ರಿಂದ 27.03.2020 ರವರೆಗೆ ನೋಂದಣಿಯಾದ ಪ್ರಕರಣಗಳ ವಿಳಾಸವನ್ನು ಪಡೆದು ಅಂತಹ ಸ್ಥಳಗಳಿಂದ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿ, ಕ್ರೋಢೀಕರಿಸಿದ ಫಲಿತಾಂಶದ ಸಂಪೂರ್ಣ ವಿವರ ಈ ಕೆಳಕಂಡಂತಿದೆ

ದಿನಾಂಕ 21.03.2020 ರಿಂದ 27.03.2020 ರವರೆಗೆ ಒಟ್ಟು 61 ಪ್ರಕರಣಗಳಲ್ಲಿ 15 ಪ್ರಕರಣಗಳಿಗೆ ಸಂಬಂಧಿಸಿದ ಪ್ರದೇಶಗಳಲ್ಲಿ ನೀರು ಸರಬರಾಜು ಇಲ್ಲದಿದ್ದ ಕಾರಣ ನೀರಿನ ಮಾದರಿಯನ್ನು ಸಂಗ್ರಹಿಸಿರುವುದಿಲ್ಲ, 30 ಪ್ರಕರಣಗಳಿಗೆ ಸಂಬಂಧಿಸಿದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ 14 SPP ನೀರು ಕುಡಿಯಲು ಯೋಗ್ಯವಾಗಿದ್ದು, ಉಳಿದ 16 ನೀರಿನ ಮಾದರಿಗಳ ಫಲಿತಾಂಶವು ನಿರೀಕ್ಷಣೀಯಲ್ಲರುತ್ತದೆ, ಮುಂದುವರೆದಂತೆ 16 ಪ್ರಕರಣಗಳಿಗೆ ಸಂಬಂಧಿಸಿದ ಪ್ರದೇಶಗಳು ಜಲ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ.

ಮುಂದುವರೆದಂತೆ ಗ್ರಾಹಕರು ನೀರಿನ ಜಿಲ್ಲನ್ನು ಮಂಡಳಿಯ ವೆಬ್‌ಸೈಟ್ (www.bwssb.gov.in)ಗೆ ಲಾಗಿನ್ ಆಗುವುದರ ಮುಖಾಂತರ ಆನ್‌ಲೈನ್‌ನಲ್ಲಿ ಹಣ ಪಾವತಿಸಬಹುದಾಗಿರುತ್ತದೆ. ಇದಲ್ಲದೆ ಆನ್‌ಲೈನ್ ಪೇಮೆಂಟ್ BBPS(Bharat Bill Payment System)ನಿಂದ ಲಭ್ಯವಿರುವ Paytm, Phone-Pe, Google Pay, ಮುಖಾಂತರ ಹಣ ಪಾವತಿಯ ಸೌಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆ ತಿಳಿಸಿದೆ

Steps taken to prevent cholera by BWSSB

Bengaluru, March 28 (Karnataka Information): BWSSB immediately take action to stop the leakage as soon as water leakages are detected and reported from public or from staff of BWSSB. Adding to this, if contamination of water is detected it is taken care that contaminated water does not get in contact to the water supply pipe lines. BWSSB collected address of the cases reported about Cholera and GE from Health & Family Welfare Department, Government Epidemic Disease Hospital, Bangalore, 21.03.2020 to 27.03.2020 tested the samples and results of the samples are mentioned below.

Among the 61 cases reported from 21.03.2020 to 27.03.2020, samples from 15 areas were not collected since water supply for such areas was not on the day when the water sample were collected, samples from 30 areas were collected 14 cases result SPP to drink a good water and 16 result is awaited. The areas of remaining 16 cases does not comes under BWSSB limits.

In addition, it is requested the customers to utilize for making the water bill payment through online by login to the BWSSB website www.bwssb.gov.in and also through BBPS's payment apps like Paytm,Phone-Pe, Google Pay, etc...says Official press Release

Over all Abstract as on 21.03.2020 to 27.03.2020

Date	Total G.E Cases reported from Isolation Hospital	Samples Collected	Result			Not Under BWSSB Jurisdiction / BWSSB No supply connection	Yet to be Attended
			SPP	NSPP	Awaiting		
21.03.2020	10	7	5	0	2	3	0
22.03.2020	9	6	3	0	3	2	1

23.03.2020	17	8	4	0	4	4	5
24.03.2020	7	0	0	0	0	3	4
25.03.2020	11	6	2	0	4	2	3
26.03.2020	3	1	0	0	1	1	1
27.03.2020	4	2	0	0	2	1	1
TOTAL	61	30	14	0	16	16	15

Highlights of Telemedicine Practice Guidelines Enabling Registered Medical Practitioners to Provide Healthcare Using Telemedicine issued by Ministry of Health & Family Welfare (MoH&FW), March 25 2020

Telemedicine is an Enabler of Healthcare irrespective of the location of a patient and a doctor. There are a number of benefits of telemedicine. It increases timely access to appropriate interventions including faster access and access to services that may not otherwise be available. Telemedicine will continue to grow and be adopted by more healthcare practitioners and patients in a wide variety of forms, and these practice guidelines will be a key enabler in fostering its growth.

The purpose of these guidelines is to give practical advice to doctors so that all services and models of care used by doctors and health workers are encouraged to consider the use of telemedicine as a part of normal practice.

For the purpose of this document a 'Registered Medical Practitioner' is defined as a person who is enrolled in the State Medical Register or the Indian Medical Register under the IMC Act 1956.**RMPs using telemedicine shall uphold the same professional and ethical norms and standards as applicable to traditional in-person care, within the intrinsic limitations of telemedicine.**

These telemedicine guidelines will help realize the full potential of these advancements in technology for health care delivery. It provides norms and protocols relating to physician-patient relationship; issues of liability and negligence; evaluation, management and treatment; informed consent; continuity of care; referrals for emergency services; medical records; privacy and security of the patient records and exchange of information; prescribing; and reimbursement; health education and counseling.

These guidelines will provide information on various aspects of telemedicine including information on technology platforms and tools available to medical practitioners and how to integrate these technologies to provide health care delivery. It has some risks, drawbacks and limitations, which can be mitigated through appropriate training, enforcement of standards, protocols and guidelines. These guidelines should be used in conjunction with the other national clinical standards, protocols, policies and procedures.

Telemedicine According to the individuals involved: Telemedicine services may connect (1) patients to an RMP (2) Care givers to an RMP, under certain conditions as detailed in Framework (Section (3) RMP to RMP - RMP may use telemedicine services to discuss with other RMPs issues of care of one or more patients, or to disseminate knowledge (4) Health worker to RMP - A Health Worker can facilitate a consultation session for a patient with an RMP. In doing so, the former can help take history, examine the patient and convey the findings. They can also explain/reinforce the advice given by the RMP to the patient.

Technology Used & Mode of Communications Multiple technologies can be used to deliver telemedicine consultation. There are 3 primary modes: Video, Audio, or Text (chat, messaging, email, fax etc.) Each one of these technology systems has their respective strengths, weaknesses and contexts, in which, they may be appropriate or inadequate to deliver a proper diagnosis.

Guidelines for Telemedicine in India: The professional judgment of a Registered Medical Practitioner should be the guiding principle for all telemedicine consultations: An RMP is well positioned to decide whether a technology-based consultation is sufficient or an in-person review is needed. Practitioner shall exercise proper discretion and not compromise on the quality of care. Seven elements need to be considered before beginning any telemedicine consultation.

Patient Consent: Patient consent is necessary for any telemedicine consultation. The consent can be Implied or explicit depending on different situations like who initiated the Tele-consultation.

What can be done in TM?If the condition can be appropriately managed via telemedicine, based on the type of consultation, then the RMP may proceed with a professional judgement to (1)Provide Health Education as appropriate in the case; (2) and/or o Provide Counseling related to specific clinical condition; (3) and/or o Prescribe Medicines.

Specific Restrictions: There are certain limitations on prescribing medicines on consult via telemedicine depending upon the type of consultation and mode of consultation. The categories of medicines that can be prescribed via tele-consultation will be as notified in consultation with the Central Government from time to time.

Also, the guidelines enumerate the duties and responsibilities of a RMP in general including medical ethics, data privacy & confidentiality, misconduct,penalties, aspects of maintaining digital trail/ documentation of consultation,fee for telemedicine consultation etc.

EMERGENCY SITUATIONS: The goal and objective should be to provide in-person care at the soonest. However critical steps could be life-saving and guidance and counseling could be critical. The guidelines are designed to provide a balanced approach in such conditions. The RMP, based on his/ her professional discretion may advise (1) first aid (2) counseling(3) Facilitate referral.

Last but not the least, **Guidelines for Technology Platforms enabling Telemedicine**are also included in this.

ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯ ವತಿಯಿಂದ ಕೈಗೊಂಡ ದೈನಂದಿನ ಕ್ರಮಗಳ ವಿವರಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸುವ ಕುರಿತು.

ಬೆಂಗಳೂರು ಜಲಮಂಡಳಿಯು ನೀರು ಸರಬರಾಜು ಕೊಳವೆಯಲ್ಲಿ ಸೋರುವಿಕೆಯನ್ನು ಸಾರ್ವಜನಿಕರಿಂದ ಅಥವಾ ಮಂಡಳಿಯ ಸಿಬ್ಬಂದಿಯವರು ಗುರುತಿಸಿದ ತಕ್ಷಣ ಸೋರುವಿಕೆ ತಡೆಗಟ್ಟಲು ಕ್ರಮವಹಿಸಲಾಗುತ್ತದೆ. ಇದಲ್ಲದೆ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮವಹಿಸಿ ಕಲುಷಿತ ನೀರು ಸರಬರಾಜು ಕೊಳವೆಗೆ ಸೇರದಂತೆ ಕೂಡಲೇ ಕಾರ್ಯ ಪ್ರವೃತ್ತರಾಗಿ ಕ್ರಮವಹಿಸಲಾಗುತ್ತದೆ. **ಕಾಲರಾ ಮತ್ತು ಜಿ.ಇ.** ಗೆ ಸಂಬಂಧಿಸಿದ ಮಾಹಿತಿಯನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಿಂದ ದಿನಾಂಕ 27.03.2020 ರವೆಗೆ ನೋಂದಣಿಯಾದ ಪ್ರಕರಣಗಳ ವಿಳಾಸವನ್ನು ಪಡೆದು ಅಂತಹ ಸ್ಥಳಗಳಿಂದ ನೀರಿನ ಮಾದರಿಯನ್ನು ಸಂಗ್ರಹಿಸಲಾಗಿ, ಕ್ರೋಢೀಕರಿಸಿದ ಫಲಿತಾಂಶದ ಸಂಪೂರ್ಣ ವಿವರವನ್ನು ಈ ಪತ್ರದೊಂದಿಗೆ ಲಗತ್ತಿಸಲಾಗಿರುವುದು. ಫಲಿತಾಂಶದ ಸಂಕ್ಷಿಪ್ತ ವಿವರ ಈ ಕೆಳಕಂಡಂತಿದೆ.

ದಿನಾಂಕ 27.03.2020 ರವೆಗೆ ಒಟ್ಟು 02 ಪ್ರಕರಣಗಳಲ್ಲಿ 01 ಪ್ರಕರಣಕ್ಕೆ ಸಂಬಂಧಿಸಿದ ಪ್ರದೇಶವು ನೀರು ಸರಬರಾಜು ಇಲ್ಲದಿದ್ದ ಕಾರಣ ನೀರಿನ ಮಾದರಿಯನ್ನು ಸಂಗ್ರಹಿಸಿರುವುದಿಲ್ಲ, ಉಳಿದ 01 ಪ್ರಕರಣಕ್ಕೆ ಸಂಬಂಧಿಸಿದ ಪ್ರದೇಶವು ಜಲ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ.

ಮುಂದುವರೆದಂತೆ ಗ್ರಾಹಕರು ನೀರಿನ ಜಿಲ್ಲನ್ನು ಮಂಡಳಿಯ ವೆಬ್‌ಸೈಟ್ (www.bwssb.gov.in)ಗೆ ಲಾಗಿನ್ ಆಗುವುದರ ಮುಖಾಂತರ ಆನ್‌ಲೈನ್‌ನಲ್ಲಿ ಹಣ ಪಾವತಿಸಬಹುದಾಗಿರುತ್ತದೆ. ಇದಲ್ಲದೆ ಆನ್‌ಲೈನ್ ಪೇಮೆಂಟ್ **BBPS(Bharat Bill Payment System)**ನಿಂದ ಲಭ್ಯವಿರುವ **Paytm, Phone-Pe, Google Pay**, ಮುಖಾಂತರ ಹಣ ಪಾವತಿಯ ಸೌಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

BWSSB immediat action

BWSSB immediately take action to stop the leakage as soon as water leakages are detected and reported from public or from staff of BWSSB. Adding to this, if contamination of water is detected it is taken care that contaminated water does not get in contact to the water supply pipe lines. BWSSB collected address of the cases reported about Cholera and GE from Health & Family Welfare Department, Government Epidemic Disease Hospital, Bangalore, 27.03.2020 tested the samples and results of the samples are enclosed with this letter. The abstract of the result is as mentioned below.

Among the 02 cases reported from 27.03.2020 , samples from 01 areas were not collected since water supply for such areas was not on the day, The areas of remaining 01 cases does not comes under BWSSB limits.

In addition, it is requested the customers to utilize for making the water bill payment through online by login to the BWSSB website www.bwssb.gov.in and also through BBPS's payment apps like Paytm,Phone-Pe, Google Pay, etc...

Water Quality data for complaints received from Isolation Hospital (Epidemic) Complaints

Abstract 27.03.2020

Total	02
Sample Collected	0
Not Under BWSSB Jurisdiction / BWSSB No supply connection	1
Yet to be Attended	1